



ಪಟ್ಟಣ ಸಹಕಾರ ಬ್ಯಾಂಕುಗಳ

ವಾರ್ತಾ ಪತ್ರಿಕೆ

ಕರ್ನಾಟಕ ರಾಜ್ಯ
ಸಹಕಾರ ಪಟ್ಟಣ
ಬ್ಯಾಂಕುಗಳ
ಮಹಾಮಂಡಳದ
ಅಧಿಕೃತ ವಾರಪತ್ರಿಕೆ

ಸಂಪುಟ : 28 | ಸಂಚಿಕೆ : 35 | ಡಿಸೆಂಬರ್ 8, 2021 | ಬುಧವಾರ | ಪುಟಗಳು : 8 | ಬೆಲೆ : 2/-

ಮಹಾಮಂಡಳದ 56ನೇ ಸರ್ವಸದಸ್ಯರ ವಾರ್ಷಿಕ ಮಹಾಸಭೆ



ಬೆಂಗಳೂರು : ದಿನಾಂಕ : 30.11.2021ರಂದು ಕೆ.ಎಚ್.ಪಾಟೀಲ ಸಭಾಂಗಣದಲ್ಲಿ ಜರುಗಿದ ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳದ 56ನೇ ಸರ್ವಸದಸ್ಯರ ವಾರ್ಷಿಕ ಮಹಾಸಭೆಯನ್ನು ಮಹಾಮಂಡಳದ ಅಧ್ಯಕ್ಷರಾದ ಶ್ರೀ ಎಚ್.ಕೆ. ಪಾಟೀಲರು ಉದ್ಘಾಟಿಸಿ, ಮಾತನಾಡಿ ಭಾರತೀಯ ರಿಜರ್ವ್ ಬ್ಯಾಂಕ್ ಪಟ್ಟಣ ಸಹಕಾರ ಬ್ಯಾಂಕುಗಳು Board of Management (BOM) ಸ್ಥಾಪನೆ ಮಾಡಿಕೊಳ್ಳಬೇಕೆಂದು ಸುತ್ತೋಲೆ ಹೊರಡಿಸಿದಾಗ ನಾವು Board of Management (BOM) ಬೇಡ ಅನ್ನುತ್ತಿದ್ದಾರೆ ಎಂದು ಹೇಳುತ್ತಿದ್ದೇವು. ಆದರೆ (BOM) ರಚನೆಗೆ ಶೇ.70% ಪಟ್ಟಣ ಸಹಕಾರ ಬ್ಯಾಂಕುಗಳು ಮುಂದಾಗಿವೆ. ಪಟ್ಟಣ ಸಹಕಾರ ಬ್ಯಾಂಕುಗಳ ಡಿವಿಡೆಂಡ್ ಬಗ್ಗೆ ಹೇಳುವುದಾದರೆ ಡಿವಿಡೆಂಡ್ ಬಗ್ಗೆ ಆರ್‌ಬಿಐ ಆದೇಶ ನೀಡಿದೆ. ನಮ್ಮ ಕ್ಷೇತ್ರದಲ್ಲಿ ಸಣ್ಣ ಪುಟ್ಟ ಅಡಚಣೆಗಳಿವೆ. ನಮ್ಮ ಅಡಚಣೆಗಳೆಂದರೆ ಸರ್ಕಾರಿ

ಕಛೇರಿಗಳಾದ ನಿಬಂಧಕರ ಕಛೇರಿಗಳಲ್ಲಿ ಸ್ವಲ್ಪ ಅಡಚಣೆಗಳಿವೆ.

ಪಟ್ಟಣ ಸಹಕಾರ ಬ್ಯಾಂಕುಗಳು ನೇಮಕಾತಿ ಮಾಡಿಕೊಳ್ಳುವ ಸಂದರ್ಭದಲ್ಲಿ ಸಣ್ಣ ಸಮಸ್ಯೆಗಳು ಇವೆ. ರೈತರಿಗೆ ಸಾಲ ಕೊಡಬೇಡಿ, ಬೆಳೆ (Crop) ಸಾಲ ಕೊಡಬೇಡಿ. ನಮ್ಮ ಪಟ್ಟಣ ಸಹಕಾರ ಬ್ಯಾಂಕುಗಳು ಕೃಷಿಯೇತರ ಪತ್ತಿನ ಸಹಕಾರ ಸಂಸ್ಥೆಗಳು ಎಂಬುದನ್ನು ನಾವು 1966ರಲ್ಲಿ ಒಪ್ಪಿಕೊಂಡಿದ್ದೇವೆ ನಿಜ. ಆದರೆ ಕೃಷಿಕರಿಗೆ ಕೃಷಿಯೇತರ ಸಾಲಗಳನ್ನು ನೀಡಬಹುದು. ರೈತರು ಬೈಕ್ ಖರೀದಿಸಲು, ಕಾರು ಖರೀದಿಸಲು ಸಾಲವನ್ನು ಕೊಡಬಹುದು. ನಾನ್ ಬ್ಯಾಂಕಿಂಗ್ ಅಸೆಟ್ ಹೊಂದಬಾರದು ಎಂದು ಹೇಳುತ್ತಾರೆ. ಇಂತಹ ಸಣ್ಣಪುಟ್ಟ ತೊಂದರೆಗಳನ್ನು ನಿವಾರಿಸಿಕೊಂಡು ನಮ್ಮ ಪಟ್ಟಣ ಸಹಕಾರ ಬ್ಯಾಂಕುಗಳು ಕೆಲಸ ಮಾಡಬೇಕಾಗಿದೆ.

ಕೇಂದ್ರ ಸರ್ಕಾರ ಮತ್ತು ಭಾರತೀಯ ರಿಜರ್ವ್ ಬ್ಯಾಂಕ್ ಸಹಕಾರಿ ಕ್ಷೇತ್ರವನ್ನು ಖಾಸಗಿ ಕ್ಷೇತ್ರವಾಗಿಸಲಿಕ್ಕೆ ಹವಣಿಸುತ್ತಿವೆ. ಆದ್ದರಿಂದ ನಮ್ಮ ಪಟ್ಟಣ ಸಹಕಾರ ಬ್ಯಾಂಕುಗಳು ಬಲಗೊಳ್ಳಬೇಕು. 1500 ಬ್ಯಾಂಕುಗಳಲ್ಲಿ ಎಲ್ಲೋ ಒಂದು ಬ್ಯಾಂಕಿನಲ್ಲಿ ತೊಂದರೆಯಾದರೆ ಎಲ್ಲ ಪಟ್ಟಣ ಸಹಕಾರ ಬ್ಯಾಂಕುಗಳಿಗೆ ತೊಂದರೆ ನೀಡುವುದು. ರಿಜರ್ವ್ ಬ್ಯಾಂಕಿನವರ ಕಾನೂನುನುನ್ನು ಕೇಂದ್ರ ಸರ್ಕಾರ ಎಲ್ಲಿಯವರೆಗೆ ವಾಪಸ್ಸು ಪಡೆದುಕೊಳ್ಳುವುದಿಲ್ಲವೋ ಅಲ್ಲಿಯವರೆಗೆ ನಮಗೆ ಗಂಡಾಂತರ ತಪ್ಪಿಲ್ಲ. ಆದ್ದರಿಂದ ನಮ್ಮ ಬ್ಯಾಂಕುಗಳನ್ನು ಉಳಿಸಿಕೊಳ್ಳಬೇಕಾದರೆ ನಾವು ವಿಲೀನಗೊಳ್ಳಬಾರದು, ಲಿಕ್ವಿಡೇಟ್ ಆಗಬಾರದು. ಆದ್ದರಿಂದ ನ್ಯಾಪ್‌ಕೆ ನವರು “ಅಂಭ್ರಲಾ ಅರ್ಗನೈಜೇಷನ್” ಸಂಸ್ಥೆಯನ್ನು ಪ್ರಾರಂಭಿಸಲು ಭಾರತೀಯ ರಿಜರ್ವ್ ಬ್ಯಾಂಕಿನಿಂದ ಒಪ್ಪಿಗೆ ಪಡೆದುಕೊಂಡಿದೆ. ನಂತರ ಇಂದು “ನ್ಯಾಷನಲ್



ಅತ್ತೀಯ ಸಹಕಾರಿಗಳೇ...



ಸಾರ್ವಜನಿಕ ಬ್ಯಾಂಕುಗಳನ್ನು ಖಾಸಗೀಕರಣ ಮಾಡುವುದು ಸಲ್ಲದು

ದೇಶದ ಆರ್ಥಿಕತೆಯನ್ನು ಆಮೂಲಾಗ್ರವಾಗಿ ಬದಲಾಯಿಸಿದ ಕೀರ್ತಿ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿಯವರದ್ದು. 1969ರ ಜುಲೈ 19ರಂದು ಅವರು ದೇಶದ 14 ಖಾಸಗಿ ಬ್ಯಾಂಕುಗಳನ್ನು ರಾಷ್ಟ್ರೀಕರಣ ಮಾಡಿದರು. ಅವರು ಅಂದು ತೆಗೆದುಕೊಂಡ ಐತಿಹಾಸಿಕ ನಿರ್ಧಾರದ ಫಲವಾಗಿ ಬ್ಯಾಂಕಿಂಗ್ ಸೌಲಭ್ಯ ಮತ್ತು ಸೇವೆ ದೇಶದ ಮೂಲೆ ಮೂಲೆಗೆ ತಲುಪುವಂತಾಯಿತು. ಬ್ಯಾಂಕ್ ರಾಷ್ಟ್ರೀಕರಣದಿಂದ ದೇಶದ ಲಕ್ಷದೊಳಪಟ್ಟ ವಿದ್ಯಾವಂತ ತರುಣರಿಗೆ ಬ್ಯಾಂಕುಗಳಲ್ಲಿ ದೊಡ್ಡ ಪ್ರಮಾಣದ ಉದ್ಯೋಗಾವಕಾಶ ತೆರೆದುಕೊಂಡಿತು.

ದೇಶದ ಕೋಟಾಂತರ ಜನತೆಗೆ ಸ್ವಉದ್ಯೋಗ ಕೈಗೊಳ್ಳಲು ಸಾಲ ಸೌಲಭ್ಯಗಳು ದೊರೆತವು. ವಿದ್ಯಾರ್ಥಿಗಳಿಗೆ ತಮ್ಮ ಉನ್ನತ ಶಿಕ್ಷಣದ ಕನಸನ್ನು ಸಾಕಾರಗೊಳಿಸಿಕೊಳ್ಳಲು ಸಾಲ ಸೌಲಭ್ಯ ಕೈಗೊಳ್ಳಿತು. ಉದ್ಯಮ ವ್ಯವಹಾರಸ್ಥರಿಗೆ ತಮ್ಮ ವಹಿವಾಟುಗಳನ್ನು ಗಣನೀಯವಾಗಿ ವೃದ್ಧಿಸಿಕೊಳ್ಳಲು ಸಹಕಾರಿಯಾಯಿತು. ರೈತರಿಗೆ, ಕಾರ್ಮಿಕರಿಗೆ ಯುವಕರಿಗೆ, ಮಹಿಳೆಯರಿಗೆ ಬ್ಯಾಂಕಿನ ಬಾಗಿಲು ತೆರೆದುಕೊಂಡವು.

ಅಲ್ಲದೇ ಸಾರ್ವಜನಿಕರಿಗೆ ತಮ್ಮ ದುಡಿಮೆಯ ಅಲ್ಪ ಉಳಿಕೆಯನ್ನು ಬ್ಯಾಂಕುಗಳಲ್ಲಿ ಇಟ್ಟರೆ ಹೆಚ್ಚು ಸುರಕ್ಷಿತ ಎನ್ನುವ ಆತ್ಮವಿಶ್ವಾಸ ಬರಲು ಸಾಧ್ಯವಾಯಿತು. ಇವೆಲ್ಲವೂ ಸಾಧ್ಯವಾಗಿದ್ದು ಅಂದು ಶ್ರೀಮತಿ ಇಂದಿರಾಗಾಂಧಿಯವರು ತೆಗೆದುಕೊಂಡ ಐತಿಹಾಸಿಕ ನಿರ್ಧಾರದಿಂದ ಎನ್ನುವುದನ್ನು ಪ್ರತಿಯೊಬ್ಬರೂ ಹೆಮ್ಮೆಯಿಂದ ಸ್ಮರಿಸಬೇಕಿದೆ.

ಆದರೆ, ಈಗ ಆಗುತ್ತಿರುವುದೇನು; ಕೇಂದ್ರ ಸರ್ಕಾರವು ಹಣಕಾಸು ವಲಯಕ್ಕೆ ಸಂಬಂಧಿಸಿದ ಎರಡು ಪ್ರಮುಖ ಮಸೂದೆಗಳನ್ನು ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲು ಮುಂದಾಗಿದೆ. ಅವುಗಳಲ್ಲಿ ಒಂದು ಸಾರ್ವಜನಿಕ ಸ್ವಾಮ್ಯದ ಬ್ಯಾಂಕುಗಳ ಖಾಸಗೀಕರಣಕ್ಕೆ ಅವಕಾಶ ಕಲ್ಪಿಸುವ ಮಸೂದೆ ಸಹ ಇದೆ. ಪ್ರಸ್ತುತ ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳಿಂದಾಗಿಯೇ ಜನರ ಸ್ಥಿತಿ ತುಂಬಾ ಹದಗೆಡುತ್ತಾ ಸಾಗಿದೆ. ಅದರಲ್ಲಿಯೂ ಡಿಮಾನಿಟೈಜೇಷನ್, ಜಿಎಸ್‌ಟಿ ಸೇರಿದಂತೆ ಇತರ ಪ್ರಯೋಗಗಳಿಂದ ದೇಶದ ಜಿಡಿಪಿ ಕುಸಿಯುತ್ತಲೇ ಸಾಗಿದೆ.

ದೇಶದ ಜಿಎಸ್‌ಟಿ ವರಮಾನ ಸಂಗ್ರಹ ಚೇತರಿಸಿಕೊಂಡಿರುವಂತೆ ಕಂಡರೂ, ಸೆಪ್ಟೆಂಬರ್ ತಿಂಗಳ ಅಂತ್ಯದವರೆಗೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ನೀಡಲೇಬೇಕಿರುವ ಬಾಕಿ ಮೊತ್ತವು ಒಟ್ಟು ರೂ.51,798 ಕೋಟಿಗಳಷ್ಟಿದೆ. ಇದರಲ್ಲಿ ನಮ್ಮ ರಾಜ್ಯಕ್ಕೆ ರೂ.3,528 ಕೋಟಿ ಬರಬೇಕಿದೆ. “ಭಾರತೀಯರು ತೀವ್ರ ಸಂಕಷ್ಟದಲ್ಲಿದ್ದಾರೆ ಮತ್ತು ದೇಶದ ಆರ್ಥಿಕತೆ ಈಗಲೂ 2019ಕ್ಕಿಂತಲೂ ಕೆಳಗಿದೆ. ಸಣ್ಣ ವ್ಯಾಪಾರಿಗಳು ಮತ್ತಷ್ಟು ಕುಸಿತಕ್ಕೆ ಒಳಗಾಗಿದ್ದಾರೆ” ಎಂದು ನೊಬೆಲ್ ಪುರಸ್ಕೃತ ಅರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿ ಹೇಳಿದ್ದಾರೆ. ಇದು ದೇಶದ ಸದೃಢ ಆರ್ಥಿಕ ಸ್ಥಿತಿಯನ್ನು ತೋರಿಸುತ್ತದೆಯಲ್ಲವೇ.

ಬ್ಯಾಂಕುಗಳು ಸಾರ್ವಜನಿಕರ ಉಳಿತಾಯದ ಮೇಲೆಯೇ ಬೃಹತ್ ವಹಿವಾಟು ನಡೆಸುತ್ತಿವೆ. ಆ ಮೂಲಕ ವಿಶಾಲವಾದ ಆರ್ಥಿಕ ಅಭಿವೃದ್ಧಿ ಕಾರ್ಯವನ್ನೂ ಬ್ಯಾಂಕುಗಳು ಮಾಡುತ್ತವೆ. ಸಾಮಾಜಿಕ ದೃಷ್ಟಿಕೋನದಿಂದ ನೋಡುವುದಾದರೆ ನಮಗೆ ಸಾರ್ವಜನಿಕ ವಲಯದ ಬ್ಯಾಂಕಿಂಗ್ ವ್ಯವಸ್ಥೆಯು ಅತ್ಯಂತ ಸೂಕ್ತವಾದದ್ದು, ಹಾಗೆಯೇ ಅನಿವಾರ್ಯ ಅಗತ್ಯವೂ ಕೂಡಾ ಹೌದು. ಸರಕಾರದ ಬಳಿ ಹಣವಿಲ್ಲವೆನ್ನುವ ಕಾರಣಕ್ಕೆ ಸುಸೂತ್ರವಾಗಿ ನಡೆಯುತ್ತಿರುವ ಸಾರ್ವಜನಿಕ ಬ್ಯಾಂಕುಗಳನ್ನು ಖಾಸಗೀಕರಣ ಮಾಡುವುದು ಸಲ್ಲದು. ಬ್ಯಾಂಕುಗಳ ಖಾಸಗೀಕರಣಕ್ಕೆ ಅವಕಾಶ ಕಲ್ಪಿಸುವ ಮಸೂದೆಯನ್ನು ಪ್ರಸ್ತುತ ಲೋಕಸಭಾ ಅಧಿವೇಶನದಲ್ಲಿ ಮಂಡಿಸದಿರುವಂತೆ ನಾನು ಒತ್ತಾಯ ಪೂರ್ವಕವಾಗಿ ಮನವಿ ಮಾಡುತ್ತೇನೆ.

► ಎಚ್.ಕೆ. ಪಾಟೀಲ
ಅಧ್ಯಕ್ಷರು

ಪೆಟ್ರೋಲ್, ಡೀಸೆಲ್ ಮೇಲಿನ ಎಕ್ಸೈಸ್ ಸುಂಕ ಸಂಗ್ರಹ ದುಪ್ಪಟ್ಟು

ನವದೆಹಲಿ : ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಎಕ್ಸೈಸ್ ಸುಂಕ ಸಂಗ್ರಹವು 2019-20ನೇ ಹಣಕಾಸು ವರ್ಷಕ್ಕೆ ಹೋಲಿಸಿದರೆ 2020-21ನೇ ಹಣಕಾಸು ವರ್ಷದಲ್ಲಿ ಎರಡು ಪಟ್ಟು ಹೆಚ್ಚಾಗಿದೆ ಎಂದು ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ರಾಜ್ಯಸಭೆಗೆ ಮಾಹಿತಿ ನೀಡಿದ್ದಾರೆ.

2019-20ರಲ್ಲಿ ಎಕ್ಸೈಸ್ ಸುಂಕದಿಂದ ರೂ.1.78 ಲಕ್ಷ ಕೋಟಿ ವರಮಾನ ಸಂಗ್ರಹಿಸಲಾಗಿತ್ತು. ಇದು 2020-21ರಲ್ಲಿ ರೂ. 3.72



ಲಕ್ಷ ಕೋಟಿಗಳಿಗೆ ಏರಿಕೆ ಆಗಿದೆ ಎಂದು ಅವರು ತಿಳಿಸಿದ್ದಾರೆ.

ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಮಾಡಿರುವುದೇ ಸುಂಕ ಸಂಗ್ರಹದಲ್ಲಿ ಹೆಚ್ಚಳ ಆಗಲು ಕಾರಣ. 2019ರಲ್ಲಿ ಪೆಟ್ರೋಲ್ ಮೇಲಿನ ಎಕ್ಸೈಸ್ ಸುಂಕ ಪ್ರತಿ ಲೀಟರಿಗೆ ರೂ.19.98ರಷ್ಟು ಇತ್ತು. ಕೇಂದ್ರ ಸರ್ಕಾರವು ಕಳೆದ ವರ್ಷ ಇದನ್ನು ಪ್ರತಿ ಲೀಟರಿಗೆ ರೂ. 32.98ಕ್ಕೆ ಹೆಚ್ಚಿಸಿತು. ಅದೇ ರೀತಿ ಡೀಸೆಲ್ ಮೇಲಿನ ಎಕ್ಸೈಸ್ ಸುಂಕವನ್ನು ಸಹ ಪ್ರತಿ ಲೀಟರಿಗೆ ರೂ. 15.83ರಷ್ಟು ಇದ್ದಿದ್ದು ರೂ. 31.83ಕ್ಕೆ ಏರಿಕೆ ಆಯಿತು. ಆ ಬಳಿಕ ಈ ವರ್ಷದ ಬಜೆಟ್‌ನಲ್ಲಿ ಪೆಟ್ರೋಲ್ ಮೇಲಿನ ಸುಂಕವನ್ನು ಪ್ರತಿ ಲೀಟರಿಗೆ ರೂ. 32.90 ಮತ್ತು ಡೀಸೆಲ್ ಮೇಲಿನ ಸುಂಕವನ್ನು ಪ್ರತಿ ಲೀಟರಿಗೆ ರೂ.31.80ಕ್ಕೆ ಅಲ್ಪ ಇಳಿಕೆ ಮಾಡಲಾಯಿತು. ದೇಶದಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಗರಿಷ್ಠ ಮಟ್ಟಕ್ಕೆ ತಲುಪಿದ್ದರಿಂದ ಕೇಂದ್ರ ಸರ್ಕಾರವು ನವೆಂಬರ್‌ನಲ್ಲಿ ಪೆಟ್ರೋಲ್ ಮೇಲಿನ ಸುಂಕವನ್ನು ಲೀಟರಿಗೆ ರೂ.5 ಮತ್ತು ಡೀಸೆಲ್ ಮೇಲಿನ ಸುಂಕವನ್ನು ಲೀಟರಿಗೆ ರೂ. 10ರಷ್ಟು ಇಳಿಕೆ ಮಾಡಿತು. ಇದರಿಂದಾಗಿ ಸದ್ಯ ಪೆಟ್ರೋಲ್ ಮೇಲಿನ ಎಕ್ಸೈಸ್ ಸುಂಕ ಲೀಟರಿಗೆ ರೂ.27.90 ಮತ್ತು ಡೀಸೆಲ್ ಮೇಲಿನ ಎಕ್ಸೈಸ್ ಸುಂಕ ಲೀಟರಿಗೆ ರೂ. 21.80 ಇದೆ.

2020-21ನೇ ಹಣಕಾಸು ವರ್ಷದಲ್ಲಿ ಎಕ್ಸೈಸ್ ಸುಂಕದಿಂದ ಸಂಗ್ರಹ ಆಗಿರುವ ಒಟ್ಟಾರೆ ಮೊತ್ತದಲ್ಲಿ ರಾಜ್ಯಗಳಿಗೆ ರೂ.19,972 ಕೋಟಿ ನೀಡಲಾಗಿದೆ ಎಂದು ಚೌಧರಿ ತಿಳಿಸಿದ್ದಾರೆ. ಕೇಂದ್ರವು ಸಂಗ್ರಹಿಸುವ ಸುಂಕದಲ್ಲಿ ಮೂಲ ಎಕ್ಸೈಸ್‌ಸುಂಕದ ಪಾಲು ಮಾತ್ರವೇ ರಾಜ್ಯಗಳಿಗೆ ಸಿಗುತ್ತದೆ. ಸದ್ಯ ಲೀಟರಿಗೆ ಪೆಟ್ರೋಲ್ ಮೇಲಿನ ಮೂಲ ಎಕ್ಸೈಸ್ ಸುಂಕ ರೂ. 1.40 ಮತ್ತು ಡೀಸೆಲ್ ಮೇಲಿನ ಮೂಲ ಎಕ್ಸೈಸ್ ಸುಂಕ ಲೀಟರಿಗೆ ರೂ.1.80 ಇದೆ.

ಎಕ್ಸೈಸ್ ಸುಂಕ (ಪ್ರತಿ ಲೀಟರಿಗೆ)

ಪೆಟ್ರೋಲ್; ರೂ. 27.90, ಡೀಸೆಲ್; ರೂ. 21.80

» ಬ್ಯಾಂಕಿಂಗ್ ನ್ಯೂಸ್

...1ನೇ ಪುಟದಿಂದ

ಕೋ-ಆಪರೇಟಿವ್ ಫೈನಾನ್ಸ್ ಅಂಡ್ ಡೆವಲಪ್‌ಮೆಂಟ್ ಕಾರ್ಪೊರೇಷನ್ ಲಿ.,” ಎಂಬ ಕೇಂದ್ರದ ಅಪೆಕ್ಸ್ ಸಂಸ್ಥೆಯಾಗಿ ಭಾರತೀಯ ರಿಜರ್ವ್ ಬ್ಯಾಂಕಿನಿಂದ ಪರವಾನಿಗೆ ಪಡೆದುಕೊಂಡು ಕಾರ್ಯನಿರ್ವಹಿಸುತ್ತಿದೆ.

ಜಿಲ್ಲಾ ಕೇಂದ್ರ ಸಹಕಾರ (ಡಿಎಸ್ಸಿ) ಬ್ಯಾಂಕುಗಳಿಗೆ ಅಪೆಕ್ಸ್ ಬ್ಯಾಂಕ್ ಹೇಗೆ ಕಾರ್ಯನಿರ್ವಹಿಸುತ್ತಿದೆಯೋ, ಹಾಗೆಯೇ ದೇಶದ ಎಲ್ಲಾ ಪಟ್ಟಣ ಸಹಕಾರ ಬ್ಯಾಂಕುಗಳಿಗೆ ಎನ್‌ಸಿಎಫ್‌ಡಿಎಸ್ (ಅಂಬ್ರೆಲಾ ಅರ್ಗನೈಜೇಷನ್) ಸಂಸ್ಥೆಯು ಕಾರ್ಯನಿರ್ವಹಿಸುತ್ತದೆ.

ಆದ್ದರಿಂದ ನಮ್ಮ ಪಟ್ಟಣ ಸಹಕಾರ ಬ್ಯಾಂಕುಗಳು ಅಂಬ್ರೆಲಾ ಅರ್ಗನೈಜೇಷನ್ ಸಂಸ್ಥೆಯ ಸದಸ್ಯತ್ವ ಪಡೆದುಕೊಂಡಲ್ಲಿ ಬ್ಯಾಂಕುಗಳ ಬೆಳವಣಿಗೆಗೆ ಸಹಕಾರಿಯಾಗಲಿದೆ. ಕೋವಿಡ್-19ರ ಹಿನ್ನೆಲೆಯಲ್ಲಿ ಬಹಳ ದಿನಗಳ ನಂತರ ನಾವು ಇಲ್ಲಿ ಸೇರಿದ್ದರಿಂದ ಹೆಚ್ಚಿನ ವಿಚಾರಗಳನ್ನು ಹಂಚಿಕೊಂಡಿದ್ದೇವೆ. ತಾವುಗಳು ಸಹ ಆಸಕ್ತಿಯಿಂದ ವಿಚಾರಗಳನ್ನು ಹಂಚಿಕೊಂಡಿದ್ದೀರಿ. ನಮ್ಮ ಎಲ್ಲಾ ಪಟ್ಟಣ ಸಹಕಾರ ಬ್ಯಾಂಕುಗಳು ಮಹಾಮಂಡಳಕ್ಕೆ ಅಗತ್ಯ ಸಹಕಾರ, ಗೌರವ ನೀಡುತ್ತಿರುವುದನ್ನು ಈ ಸಂದರ್ಭದಲ್ಲಿ ಸ್ಮರಿಸುತ್ತೇನೆ.

56ನೇ ವಾರ್ಷಿಕ ಸರ್ವಸದಸ್ಯರ ಮಹಾಸಭೆಯಲ್ಲಿ ಅಗಲಿದ ಗಣ್ಯರು, ಪಟ್ಟಣ ಬ್ಯಾಂಕುಗಳ ಅಧ್ಯಕ್ಷರು / ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರುಗಳಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಮಹಾಸಭೆಯಲ್ಲಿ ಮಹಾಮಂಡಳದ ಉಪಾಧ್ಯಕ್ಷರಾದ ಶ್ರೀ ಬಿ.ಎಸ್. ಪರಮಶಿವಯ್ಯ, ಮಹಾಮಂಡಳದ ನಿರ್ದೇಶಕರುಗಳಾದ ರುದ್ರೇಗೌಡ, ಹೆಚ್.ಸಿ. ಕೃಷ್ಣ, ಎಂ.ಕೆ. ಪಟ್ಟಣಶೆಟ್ಟಿ, ಶ್ರೀಮತಿ ಮಲ್ಲಮ್ಮ ಶಿ. ಯಾಳವಾರ, ಬಸವರಾಜ ಈಶ್ವರಪ್ಪ ಕಲ್ಯಾಣಶೆಟ್ಟಿ, ಹರೀಶ್ ಆಚಾರ್, ಕೃಷ್ಣಮೂರ್ತಿ ಭಂಡಾರಿ, ರಾಘವ ವಿಷ್ಣು ಬಾಳೇರಿ, ಮಲಕಣ್ಣ ಡಿ. ಪಾಟೀಲ, ರಾಜಕುಮಾರ ಬಸವರಾಜ ಬಾದವಾಡಗಿ, ನಿರಂಜನ್ ಟಿ.ಎಸ್, ವಾಸು ಹೆಚ್, ಶ್ರೀಮತಿ ವೀರಮ್ಮ ಪಿ., ರಘುನಾಥ್ ಪಿ., ರಾಜಶೇಖರ ಎಸ್. ಹಾವಣಗಿ, ನ್ಯಾಪಕಬ್ ನಿರ್ದೇಶಕರಾದ ಎನ್.ಎಸ್ ಜಯಕುಮಾರ್, ಮಹಾಮಂಡಳದ ಶಿಕ್ಷಣನಿಧಿ ಸಲಹಾ ಸಮಿತಿ



ಇದೇ ಸಂದರ್ಭದಲ್ಲಿ ಮೈಸೂರು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದ ಮಹಾಮಂಡಳದ ನಿರ್ದೇಶಕರಾದ ಶ್ರೀ ಹರೀಶ್ ಆಚಾರ್‌ರವರನ್ನು ಮಹಾಮಂಡಳದ ಪರವಾಗಿ ಅಧ್ಯಕ್ಷರಾದ ಶ್ರೀ ಎಚ್.ಕೆ. ಪಾಟೀಲರು ಗೌರವಿಸಿ ಸನ್ಮಾನಿಸಿದರು.

ಸದಸ್ಯರುಗಳಾದ ಪಿ.ಎಲ್. ವೆಂಕಟರಾಮರಡ್ಡಿ, ಎಮ್.ಎಮ್.ಮೆಟಗುಡ್ಡ, ಶರಣಪ್ಪ ಎಸ್. ವಾರದ, ಆರ್.ಎಸ್.ಸುಬ್ರಹ್ಮಣ್ಯ, ಚಂದ್ರಮೌಳಿ ಎಸ್., ವಿಕ್ರಮ ಆರ್.ಸಿರೂರ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ಪುಂಡಲೀಕ ಎನ್. ಕೇರೂರ ರವರುಗಳು ಉಪಸ್ಥಿತರಿದ್ದರು.

ಪ್ರಾರಂಭದಲ್ಲಿ ಮಹಾಮಂಡಳದ ನಿರ್ದೇಶಕರಾದ ಶ್ರೀ ರುದ್ರೇಗೌಡರು ಸ್ವಾಗತಿಸಿದರು. ಸಭೆಯಲ್ಲಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ಪುಂಡಲೀಕ ಎನ್. ಕೇರೂರಯವರು ವಿಷಯವನ್ನು ಮಂಡಿಸಿದರು. ಕೊನೆಯಲ್ಲಿ ಮಹಾಮಂಡಳದ ನಿರ್ದೇಶಕರಾದ ಶ್ರೀ ಕೃಷ್ಣ ಹೆಚ್.ಸಿ. ರವರು ವಂದನಾರ್ಪಣೆ ಸಲ್ಲಿಸಿದರು. ಮಹಾಸಭೆಯಲ್ಲಿ 150ಕ್ಕೂ ಹೆಚ್ಚು ಪಟ್ಟಣ ಸಹಕಾರ ಬ್ಯಾಂಕುಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

ಅಂಬ್ರೆಲಾ ಅರ್ಗನೈಜೇಷನ್ (Umbrella Organisation) ಸಂಸ್ಥೆಯ ಸಭೆ



ಬೆಂಗಳೂರು : ದಿನಾಂಕ : 30.11.2021ರಂದು ನಗರದ ಎಟ್ರಿಯಾ ಹೋಟೆಲ್‌ನಲ್ಲಿ ನ್ಯಾಷನಲ್ ಕೋ-ಆಪರೇಟಿವ್ ಫೈನಾನ್ಸ್ ಅಂಡ್ ಡೆವಲಪ್‌ಮೆಂಟ್ ಕಾರ್ಪೊರೇಷನ್ ಲಿ., ಸಂಸ್ಥೆಯ (ಅಂಬ್ರೆಲಾ ಅರ್ಗನೈಜೇಷನ್) ಸಭೆಯು ಜರುಗಿತು. ಈ ಸಭೆಯು ನ್ಯಾಪಕಬ್ ಪ್ರೆಸಿಡೆಂಟ್ ಎಮಿರೆಟಸ್‌ರವರು ಹಾಗೂ ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಳದ ಅಧ್ಯಕ್ಷರಾದ ಎಚ್.ಕೆ. ಪಾಟೀಲರವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಭೆಯಲ್ಲಿ ನ್ಯಾಪಕಬ್ ಅಧ್ಯಕ್ಷರು ಹಾಗೂ ಎನ್‌ಸಿಎಫ್‌ಡಿಎಸ್‌ನ ಅಧ್ಯಕ್ಷರಾದ ಶ್ರೀ ಜ್ಯೋತೀಂದ್ರ ಮೆಹ್ತಾ, ಎನ್‌ಸಿಎಫ್‌ಡಿಎಸ್‌ನ ನಿರ್ದೇಶಕರುಗಳು, ನ್ಯಾಪಕಬ್‌ನ ಮುಖ್ಯಕಾರ್ಯನಿರ್ವಹಣಾಧಿಕಾರಿ, ಮಹಾಮಂಡಳದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ಪುಂಡಲೀಕ ಎನ್. ಕೇರೂರ ಮತ್ತಿತರರು ಉಪಸ್ಥಿತರಿದ್ದರು.

ವಿಜಯಪುರದ ಸರಕಾರಿ ನೌಕರರ ಸಹಕಾರಿ ಬ್ಯಾಂಕಿನ 113ನೇ ವಾರ್ಷಿಕ ಸರ್ವಸದಸ್ಯರ ಮಹಾಸಭೆ



ವಿಜಯಪುರ : ಸರಕಾರಿ ನೌಕರರ ಸಹಕಾರಿ ಬ್ಯಾಂಕು ನಿ., ವಿಜಯಪುರ 2020-21ನೇ ಸಾಲಿನ 113ನೇ ವಾರ್ಷಿಕ ಮಹಾಸಭೆಯು ದಿನಾಂಕ : 31.10.2021 ರಂದು ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಅರವಿಂದ ಭೋ. ಹೂಗಾರ ಇವರ ಅಧ್ಯಕ್ಷತೆಯಲ್ಲಿ ಜರುಗಿತು.

ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಅರವಿಂದ ಭೋ. ಹೂಗಾರರವರು ಮಾತನಾಡಿ 2020-21ನೇ ಸಾಲಿಗೆ ರೂ.1.28ಲಕ್ಷ ನಿವ್ವಳ ಲಾಭ ಗಳಿಸಿದೆಯೆಂದು ತಿಳಿಸಿದರು. ಬ್ಯಾಂಕು ದಿನಾಂಕ:31.03.2021ರ ವರ್ಷಾಂತ್ಯಕ್ಕೆ ರೂ.329 ಕೋಟಿ 56ಲಕ್ಷ ರೇವಣಿ ಹೊಂದಿದ್ದು, ರೂ.237 ಕೋಟಿ 95ಲಕ್ಷ ಸಾಲ ವಿತರಿಸಿದ್ದು, ಒಟ್ಟು ದುಡಿಯುವ ಬಂಡವಾಳ 373ಕೋಟಿ 72ಲಕ್ಷ ಹೊಂದಿರುತ್ತದೆ. ಗ್ರಾಸ್ ಎನ್‌ಪಿಎ ಪ್ರಮಾಣ ಶೇ.6.23 ಹಾಗೂ ನಿವ್ವಳ ಎನ್‌ಪಿಎ ಪ್ರಮಾಣ ಶೇ.0.53 ಇದ್ದು ಬ್ಯಾಂಕಿನ ಶಾಖೆಗಳು ಪ್ರಗತಿ ಪಥದಲ್ಲಿ ಮುನ್ನಡೆಯುತ್ತಿದ್ದು, ಬ್ಯಾಂಕಿನ ಸದಸ್ಯರು, ಗ್ರಾಹಕರು ಹಾಗೂ ಸಿಬ್ಬಂದಿಗಳ ಸಹಕಾರವೇ ಪ್ರಮುಖ ಕಾರಣವೆಂದು ಸಭೆಗೆ ಅಧ್ಯಕ್ಷರು ತಿಳಿಸಿದರು.



ಬ್ಯಾಂಕಿನ ಸದಸ್ಯರ ಹಾಗೂ ಸಿಬ್ಬಂದಿ ವರ್ಗದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸತ್ಕರಿಸಲಾಯಿತು. ಬ್ಯಾಂಕಿನ ನಿರ್ದೇಶಕರಾದ ಶ್ರೀ ಅರ್ಜುನ ಜಿ. ಲಮಾಣಿ ಇವರು ಸ್ವಾಗತಿಸಿದರು. ಬ್ಯಾಂಕಿನ ಅಧ್ಯಕ್ಷರು ಸದಸ್ಯರ ಪ್ರಶ್ನೆಗಳಿಗೆ ಉತ್ತರಿಸುತ್ತ ಗ್ರಾಹಕರ ಅವಶ್ಯಕತೆಗೆ ಅನುಗುಣವಾಗಿ ಸ್ಪಂದಿಸುವ ಮತ್ತು ತತ್ಕ್ಷಣವೇ ಸೇವೆ ಒದಗಿಸುವ ನಿಟ್ಟಿನಲ್ಲಿ ಬ್ಯಾಂಕಿನಿಂದ ಡಿಜಿಟಲ್ ಸೌಲಭ್ಯ ಒದಗಿಸಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಉಪಾಧ್ಯಕ್ಷರಾದ ಶ್ರೀ ಎ.ಎನ್. ಬಿರಾದಾರ, ನಿರ್ದೇಶಕರಾದ ಶ್ರೀ ಆರ್.ಎ.ತೇಲಿ, ಶ್ರೀ ಬಿ.ಎಮ್. ಬಿರಾದಾರ, ಶ್ರೀ ಎಸ್.ಸಿ. ಶಡಶ್ಯಾಳ, ಶ್ರೀಮತಿ ಜಿ.ಎಸ್.ಬೇಣ್ಣಿ, ಶ್ರೀ ಎಚ್.ಬಿ.ಕೋಣದಿ, ಶ್ರೀ ಎಸ್.ಬಿ.ದಳವಾಯಿ, ಶ್ರೀ ಪ್ರಶಾಂತ ಎಸ್. ಚನ್ನಗೌಡ, ಶ್ರೀ ಎ.ಎಮ್. ವಾಲೀಕಾರ, ಶ್ರೀ ಯು.ಎನ್.ಗುಡ್ಡಾಳ, ಶ್ರೀ ಎ.ವಿ. ಚನ್ನಬಸಗೋಳ, ಶ್ರೀಮತಿ ಎನ್.ಎಲ್.ಇಂಗಲೆ, ಶ್ರೀ ಸಿ.ಟಿ.ಜತ್ತಿ, ಪ್ರಧಾನ ವ್ಯವಸ್ಥಾಪಕರಾದ ಶ್ರೀಮತಿ ಎಮ್.ವಿ. ಪರ್ವತಿ ಹಾಗೂ ಸಿಬ್ಬಂದಿ ವರ್ಗದವರು, ಸರ್ವಸದಸ್ಯರು ಉಪಸ್ಥಿತರಿದ್ದರು.

ಶ್ರೀ ಲಕ್ಷ್ಮೀನಾರಾಯಣ ಕೋ-ಆಪರೇಟಿವ್ ಬ್ಯಾಂಕಿನ 49ನೇ ಸರ್ವ ಸದಸ್ಯರ ಸಭೆ

ಬೆಂಗಳೂರು : ಶ್ರೀ ಲಕ್ಷ್ಮೀನಾರಾಯಣ ಕೋ-ಆಪರೇಟಿವ್ ಬ್ಯಾಂಕ್ ಲಿ. ಬೆಂಗಳೂರು ಇದರ 49ನೇ ವರ್ಷದ ಸರ್ವಸದಸ್ಯರ ವರ್ಚುವಲ್ (Virtual) ಸಭೆ ದಿನಾಂಕ : 28/11/2021ರ ಭಾನುವಾರದಂದು ಬ್ಯಾಂಕಿನ ಅಧ್ಯಕ್ಷರಾದ ಶ್ರೀ ನಂಜೇಗೌಡರವರ ಅಧ್ಯಕ್ಷತೆಯಲ್ಲಿ ಜರುಗಿತು.

ಬ್ಯಾಂಕಿನ ಅಧ್ಯಕ್ಷರಾದ ಶ್ರೀ. ನಂಜೇಗೌಡ ರವರು ಮಾತನಾಡಿ 2020-21 ನೇ ಸಾಲಿನಲ್ಲಿ ಬ್ಯಾಂಕು 110.48 ಲಕ್ಷ ನಿವ್ವಳ ಲಾಭ ಗಳಿಸಿದ್ದು, ಪ್ರತಿ ಭಾರಿಯಂತೆ ಈ ಬಾರಿಯೂ ಆಡೀಟ್ ವರ್ಗೀಕರಣ 'ಎ' ಆಗಿದ್ದು, ಸದಸ್ಯರಿಗೆ ಷೇರು ಡಿವಿಡೆಂಡ್ ಶೇ.15 ನೀಡಲು ನಿರ್ಣಯ ಕೈಗೊಂಡಿರುವ ಬಗ್ಗೆ ಸಭೆಗೆ ತಿಳಿಸಿದರು. ಬ್ಯಾಂಕಿನ ಉಪಾಧ್ಯಕ್ಷರಾದ ಪಿ.ಮಂಜುನಾಥ್ ಮಾತನಾಡಿ ಬ್ಯಾಂಕಿನ ಗ್ರಾಹಕರಿಗೆ ಪರಿಚಯಿಸಲಾದ NEFT/RTGS, (Core Banking) ಕೋರ್ ಬ್ಯಾಂಕ್ ವ್ಯವಸ್ಥೆ, (Safe Locker) ಸೇಫ್ ಲಾಕರ್, SMS ಸೌಲಭ್ಯ Over Draft ಸಾಲ ಸೌಲಭ್ಯಗಳ ಸದುಪಯೋಗ ಮಾಡಿಕೊಳ್ಳುವಂತೆ ತಿಳಿಸಿದರು.



ಅಧ್ಯಕ್ಷರಾದ ಶ್ರೀ ನಂಜೇಗೌಡರವರ ಸ್ವಾಗತ ಭಾಷಣದಿಂದ ಶುರುವಾದ ಸಭೆ ಮಾಜಿ ಅಧ್ಯಕ್ಷರಾದ ಶ್ರೀ ಕೃಷ್ಣೇಗೌಡರ ವಂದನಾರ್ಪಣೆ ಮೂಲಕ ಮುಕ್ತಾಯಗೊಂಡಿತು. ನಿರ್ದೇಶಕರುಗಳಾದ, ಶ್ರೀ ಕೃಷ್ಣೇಗೌಡ, ಶ್ರೀಮತಿ ಪಿ. ಸುಶೀಲಮ್ಮ, ಶ್ರೀಮತಿ ಪಿ.ಮಂಗಳ, ಶ್ರೀ ಜಿ. ಕೃಷ್ಣ, ಶ್ರೀ ಡಿ.ಅಶೋಕ್, ಶ್ರೀ ಟಿ.ಶ್ರೀನಿವಾಸಮೂರ್ತಿ, ಶ್ರೀ ಆರ್.ಶ್ರೀನಿವಾಸಮೂರ್ತಿ, ಶ್ರೀ ಜಿ.ದೇವರಾಜು, ಶ್ರೀ ಕೆ.ರಾಮಯ್ಯ, ಶ್ರೀ ಸಿ.ಕುಮಾರಸ್ವಾಮಿ, ಶ್ರೀ. ಸಿ.ಎಚ್. ಶ್ರೀನಿವಾಸ್, ಶ್ರೀ ಕೆ.ಆರ್.ಗಂಗಾಧರಪ್ಪ ಹಾಗೂ ಬ್ಯಾಂಕಿನ ಮುಖ್ಯಕಾರ್ಯನಿರ್ವಹಣಾಧಿಕಾರಿಯಾದ ಶ್ರೀ ಮಹೇಶ್ ಕುಮಾರ್ ಬಿ.ಎಂ ರವರು ಉಪಸ್ಥಿತರಿದ್ದರು.

ಎಂಸಿಸಿ ಬ್ಯಾಂಕಿನ ವಾರ್ಷಿಕ ಸಾಮಾನ್ಯ ಸಭೆ



ಮಂಗಳೂರು : ಎಂ.ಸಿ.ಸಿ. ಬ್ಯಾಂಕ್ ಎಂದು ಪ್ರಖ್ಯಾತವಾಗಿರುವ ಮಂಗಳೂರು ಕಛೇರಿ ಕೋ-ಆಪರೇಟಿವ್ ಬ್ಯಾಂಕ್ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉತ್ತಮ ಪ್ರಗತಿ ಸಾಧಿಸಿದ್ದು, 2020-21ನೇ ವಿತ್ತೀಯ ವರ್ಷದಲ್ಲಿ ಶೇಕಡಾ 10% ಲಾಭಾಂಶ ಘೋಷಿಸಿರುತ್ತದೆ. ಜೊತೆಗೆ ಲಾಭ ಗಳಿಕೆಯಲ್ಲಿ ಶೇಕಡಾ 143 ಪ್ರಗತಿ ಸಾಧಿಸಿದ್ದು, ಬ್ಯಾಂಕಿನ ನಿವ್ವಳ ಲಾಭವು ರೂ.5.96 ಕೋಟಿಯಾಗಿರುತ್ತದೆ.

ಬ್ಯಾಂಕಿನ 103ನೇ ವಾರ್ಷಿಕ ಸಾಮಾನ್ಯ ಸಭೆ ವರ್ಚುವಲ್ ಪ್ಲಾಟ್ ಫಾರ್ಮ್‌ನಲ್ಲಿ ದಿನಾಂಕ : 20.11.2021ರಂದು ಪೂರ್ವಾಹ್ನ 11 ಗಂಟೆಗೆ ಮಂಗಳೂರಿನಲ್ಲಿರುವ ಎಂಸಿಸಿ ಬ್ಯಾಂಕಿನ ಆಡಳಿತ ಕಚೇರಿಯ ಸಭಾಭವನದಲ್ಲಿ ಜರುಗಿತು.

ಸಭೆಯನ್ನುದ್ದೇಶಿಸಿ ಮಾತನಾಡಿದ ಅಧ್ಯಕ್ಷ ಅನಿಲ್ ಲೋಬೊ, ಕೋವಿಡ್ -19 ರೋಗದ ಪ್ರಸಾರದಿಂದ ಆದ ಆರ್ಥಿಕ ಬಿಕ್ಕಟ್ಟಿನ ನಡುವೆಯು ಎಂ.ಸಿ.ಸಿ.ಬ್ಯಾಂಕ್ ಒಟ್ಟು ರೂ.5.96 ಕೋಟಿ ನಿವ್ವಳ ಲಾಭ ಗಳಿಸಿದೆ. ಒಟ್ಟು ರೇವನಿಯಲ್ಲಿ ಶೇಕಡಾ 15.86 ಪ್ರಗತಿ ಸಾಧಿಸಿದ್ದು, ರೂ.456.83 ಕೋಟಿ ರೇವನಿ, ಒಟ್ಟು ಮುಂಗಡದಲ್ಲಿ ಶೇಕಡಾ 15.68 ಪ್ರಗತಿ ಸಾಧಿಸಿದ್ದು, ರೂ.306.62 ಕೋಟಿ ಮುಂಗಡಗಳು, ದುಡಿಯುವ ಬಂಡವಾಳ ರೂ.527.91 ಕೋಟಿ (ಪ್ರಗತಿ ಶೇಕಡಾ 15.07) ಮತ್ತು ಶೇರು ಬಂಡವಾಳ ರೂ.18.43 ಕೋಟಿ ಆಗಿದೆ ಎಂದರು. ಜೊತೆಗೆ ಬ್ಯಾಂಕಿನ ಎನ್.ಪಿ.ಎ. ಪ್ರಮಾಣವು ಕಳೆದ ಆರ್ಥಿಕ ವರ್ಷದಲ್ಲಿದ್ದ 7.17% ದಿಂದ 1.92%ಕ್ಕೆ ತಲುಪಿರುವುದು ಬ್ಯಾಂಕಿನ ಬೆಳವಣಿಗೆ ಉತ್ತಮವಾಗಿದೆ ಎಂದು ತೋರಿಸುತ್ತದೆ ಎಂದು ತಿಳಿಸಿದರು. ಬ್ಯಾಂಕಿನ ಅನುತ್ಪಾದಕ ಸಾಲಕ್ಕೆ ಒದಗಿಸಿದ ಅವಕಾಶದ

ಅನುಪಾತವು 75.74% ಆಗಿರುತ್ತದೆ. ಬ್ಯಾಂಕಿನ ಅಖಿಂಬಿ ಪ್ರಮಾಣವು ಆರ್‌ಬಿಐ ನಿಗದಿಪಡಿಸಿರುವ ಕನಿಷ್ಠ ಮಿತಿ ಶೇಕಡಾ 9%ಕ್ಕಿಂತ ಹೆಚ್ಚಿದ್ದು, 14.42% ಇರುತ್ತದೆ ಎಂದರು.

ಬ್ಯಾಂಕಿಂಗ್ ಕ್ಷೇತ್ರವು ಸ್ಪರ್ಧಾತ್ಮಕವಾಗಿದ್ದು, ಆಧುನಿಕ ತಂತ್ರಜ್ಞಾನದ ಒಳಗೊಳ್ಳುವಿಕೆಯಿಂದ ಮಾತ್ರ ನಮ್ಮ ಬ್ಯಾಂಕ್ ಪ್ರಗತಿಪಥದಲ್ಲಿ ಸಾಗಲು ಸಾಧ್ಯ. ಆದುದರಿಂದ ಬ್ಯಾಂಕಿನ ಬೆಳವಣಿಗೆಗೆ ಪರ್ಯಾಪ್ತವಾದ ತಂತ್ರಜ್ಞಾನವನ್ನು ಆಳವಡಿಸಲು ಸದಸ್ಯರು ನಮ್ಮೊಂದಿಗೆ ಕೈಜೋಡಿಸಬೇಕು ಎಂದು ಕರೆಕೊಟ್ಟರು. ಬ್ಯಾಂಕ್ ಮುಂದಿನ ವರ್ಷ (2022) ಶತಮಾನೋತ್ಸರ ದಶಮಾನೋತ್ಸವವನ್ನು ಆಚರಿಸುತ್ತಿದ್ದು ಬ್ಯಾಂಕಿನ ಸದಸ್ಯರು ಈ ಆಚರಣೆಯನ್ನು ಅರ್ಥಪೂರ್ಣಗೊಳಿಸಿ, ಬ್ಯಾಂಕಿನ ವ್ಯವಹಾರವನ್ನು ವೃದ್ಧಿಗೊಳಿಸಲು ಕೈಜೋಡಿಸಿ ಬ್ಯಾಂಕನ್ನು ಇನ್ನೂ ಎತ್ತರಕ್ಕೆ ಕೊಂಡೊಯ್ಯಲು ಸಹಕರಿಸಬೇಕೆಂದು ಹೇಳಿದರು.

ಉಪಾಧ್ಯಕ್ಷ ಜೆರಾಲ್ಡ್ ಜೂಡ್ ಡಿಸಿಲ್ವಾ 102ನೇ ವಾರ್ಷಿಕ ಸಾಮಾನ್ಯ ಸಭೆಯ ವಿವರಗಳನ್ನು ಓದಿದರು. 2020-21ರ ಲೆಕ್ಕ ಪರಿಶೋಧಿತ ಹಣಕಾಸು, ಲೆಕ್ಕ ಪರಿಶೋಧನಾ ವರದಿ, 2021-22ರ ಆರ್ಥಿಕ ವರ್ಷದ ಚಟುವಟಿಕೆಗಳ ಕಾರ್ಯಕ್ರಮ ಮತ್ತು 2021-22ರ ಬಜೆಟ್ ಅನ್ನು ಸಾಮಾನ್ಯ ಸಭೆಯ ಮುಂದೆ ಮಂಡಿಸಿ ಅನುಮೋದನೆ ಪಡೆಯಲಾಯಿತು.

ಸದಸ್ಯರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅಧ್ಯಕ್ಷರು, ಸದಸ್ಯರು ನೀಡಿದ ಸಲಹೆ ಸೂಚನೆಗಳನ್ನು ಪರಿಗಣನೆಗೆ ತೆಗೆದು ಮುಂದಿನ ವರ್ಷದಲ್ಲಿ ಕಾರ್ಯಗತಗೊಳಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.

ನಿರ್ದೇಶಕರಾದ ಡಿ.ಜೆ. ಪತ್ರಾವೊ, ಅಂಡ್ರ್ಯೂ ಡಿಸೋಜ, ಮಾರ್ಸೆಲ್ ಡಿಸೋಜ, ಜೆ.ಪಿ. ರೊಡಿಗಸ್, ಎಲ್‌ರೋಯ್ ಕಿರಣ್ ಕ್ರಾಸ್ತೊ, ರೋಶನ್ ಡಿ'ಸೋಜ, ಅನಿಲ್ ಪತ್ರಾವೊ, ಡೇವಿಡ್ ಡಿಸೋಜ, ಹರಾಲ್ಡ್ ಮೊಂತೇರೊ, ಐರಿನ್ ರೆಬೆಲ್ಲೊ, ಫ್ರೀಡಾ ಡಿಸೋಜ, ವೃತ್ತಿಪರ ನಿರ್ದೇಶಕರಾದ ಸಿ.ಜೆ. ಪಿಂಟೊ, ಮೈಕಲ್ ಡಿ'ಸೋಜ, ಜನರಲ್ ಮ್ಯಾನೇಜರ್ ಸುನಿಲ್ ಮಿನೆಜಸ್, ಡೆಪ್ಯೂಟಿ ಜನರಲ್ ಮ್ಯಾನೇಜರ್ ರಾಜ್ ಮಿನೆಜಸ್ ಉಪಸ್ಥಿತರಿದ್ದರು. ನಿರ್ದೇಶಕಿ ಐರಿನ್ ರೆಬೆಲ್ಲೊ ಪ್ರಾರ್ಥನಾ ವಿಧಿಯನ್ನು ನೆರವೇರಿಸಿದರು. ಜನರಲ್ ಮ್ಯಾನೇಜರ್ ಸುನಿಲ್ ಮಿನೆಜಸ್ ವಂದಿಸಿದರು.

ಸ್ವರ್ಣಭಾರತಿ ಸಹಕಾರ ಬ್ಯಾಂಕಿನ ಸರ್ವಸದಸ್ಯರ ಸಭೆಯಲ್ಲಿ ಪ್ರತಿಭಾ ಪುರಸ್ಕಾರ

ಬೆಂಗಳೂರು : ದಿನಾಂಕ : 28-11-2021 ರಂದು ಬ್ಯಾಂಕಿನ ಅಧ್ಯಕ್ಷರಾದ ಡಾ. ಪಿ.ಎಲ್. ವೆಂಕಟರಾಮರೆಡ್ಡಿಯವರ ಅಧ್ಯಕ್ಷತೆಯಲ್ಲಿ ಜರುಗಿದ ಸ್ವರ್ಣಭಾರತಿ ಸಹಕಾರ ಬ್ಯಾಂಕಿನ ಸರ್ವಸದಸ್ಯರ ಸಭೆಯಲ್ಲಿ ಸದಸ್ಯರ ಮಕ್ಕಳಿಗೆ 2020-2021ನೇ ಸಾಲಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಅಧ್ಯಕ್ಷರು ಮಾತನಾಡಿ ಸದರಿ ಸಾಲಿಗೆ ರೂ.1 ಕೋಟಿ 23ಲಕ್ಷ ಲಾಭ ಗಳಿಸಿದೆ, ಲೆಕ್ಕಪರಿಶೋಧನಾ ವರ್ಗೀಕರಣ "ಎ" ಆಗಿದ್ದು, 2020-21ನೇ ಸಾಲಿಗೆ ಶೇ.7.50%ರಷ್ಟು ಷೇರು ಲಾಭಾಂಶವನ್ನು ಘೋಷಣೆ ಮಾಡಲಾಗಿದೆ. ಬ್ಯಾಂಕಿನಲ್ಲಿ ಶೇರು ಬಂಡವಾಳ ರೂ.524.61 ಲಕ್ಷಗಳು, ಆಪದ್ಧನ ಇತರ ನಿಧಿಗಳು ರೂ.1028.58 ಲಕ್ಷಗಳು, ದುಡಿಯುವ ಬಂಡವಾಳ ರೂ.17636.84ಲಕ್ಷಗಳು, ರೇವನಿಗೆ ರೂ.15600.87 ಲಕ್ಷಗಳನ್ನು ಹೊಂದಿದ್ದು, ಸಾಲಗಳು ರೂ.12250.41ಲಕ್ಷಗಳಷ್ಟು ನೀಡಲಾಗಿರುತ್ತದೆ ಹಾಗೂ ಎಟಿಎಂ ಸೌಲಭ್ಯದ ವ್ಯವಸ್ಥೆ ಮಾಡಲಾಗಿದೆ ಎಂದರು. ಸಭೆಯಲ್ಲಿ ಬ್ಯಾಂಕಿನ ಆಡಳಿತ ಮಂಡಳಿಯ ಎಲ್ಲಾ ನಿರ್ದೇಶಕರುಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.



ತ್ಯಾಗರಾಜ ಕೋ-ಆಪರೇಟಿವ್ ಬ್ಯಾಂಕಿನಿಂದ 68ನೇ ಸಹಕಾರ ಸಪ್ತಾಹ ಆರ್ಥಿಕತೆಯಲ್ಲಿ ಸಹಕಾರ ಬ್ಯಾಂಕ್‌ಗಳ ಪಾತ್ರ ದೊಡ್ಡದು

ಬೆಂಗಳೂರು : ಸಹಕಾರ ಬ್ಯಾಂಕ್‌ಗಳು ಆರ್ಥಿಕತೆಯಲ್ಲಿ ಮಹತ್ತರ ಪಾತ್ರ ವಹಿಸಿದ್ದು ದೇಶದ ಜಿಡಿಪಿಗೂ ಹೆಚ್ಚು ಕೊಡುಗೆ ನೀಡುತ್ತಿವೆ. 2008ರಲ್ಲಿ ಆರ್ಥಿಕ ಹಿಂಜರಿತ ಉಂಟಾದರೂ ಸಹಕಾರ ಬ್ಯಾಂಕ್‌ಗಳಿಂದ ಆರ್ಥಿಕ ವಿವಾಳಿತನ ಉಂಟಾಗಲಿಲ್ಲ ಎಂದು ತ್ಯಾಗರಾಜ ಕೋ-ಆಪರೇಟಿವ್ ಬ್ಯಾಂಕ್‌ನ ಅಧ್ಯಕ್ಷ ಡಾ. ಎಂ.ಆರ್. ವೆಂಕಟೇಶ್ ಅಭಿಪ್ರಾಯಪಟ್ಟರು.

ಎನ್.ಆರ್. ಕಾಲೋನಿಯ ಡಾ. ಸಿ.ಅಶ್ವತ್ಥ ಕಲಾ ಭವನದಲ್ಲಿ ದಿನಾಂಕ : 27.11.2021ರಂದು ಬ್ಯಾಂಕಿನಿಂದ ಏರ್ಪಡಿಸಿದ್ದ 68ನೇ ಅಖಿಲ ಭಾರತ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಸಪ್ತಾಹದ ಹಿನ್ನೆಲೆಯಲ್ಲಿ ಬ್ಯಾಂಕಿನಿಂದ ಬಂಗಾರದ ಆಭರಣಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡಲಾಗುತ್ತಿದೆ. ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ಸಹಕಾರ ಕ್ಷೇತ್ರದ ಮಹತ್ತರ ಪಾತ್ರ ಮತ್ತು ಪಟ್ಟಣ ಸಹಕಾರ ಬ್ಯಾಂಕುಗಳ ಪ್ರಾಮುಖ್ಯತೆ ಬಗ್ಗೆ ಅರಿವು ಮೂಡಿಸಲು ಅಂತರ ಕಾಲೇಜು ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿತ್ತು ಎಂದು ವಿವರಿಸಿದರು.

ಸಹಕಾರ ಮಹಾಮಂಡಳದ ವ್ಯವಸ್ಥಾಪಕ ನಿರ್ದೇಶಕ ಎಸ್.ಎಮ್. ಅರುಣ್ ಕುಮಾರ್ ಮಾತನಾಡಿ ಶಾಲಾ, ಕಾಲೇಜು ಪಠ್ಯದಲ್ಲಿ ಸಹಕಾರ ಕ್ಷೇತ್ರವನ್ನೂ ಸೇರಿಸಲು ಶಿಕ್ಷಣ ಸಚಿವರಿಗೆ ಪತ್ರ ಬರೆಯಲಾಗಿದೆ. ಮುಂದಿನ ಶೈಕ್ಷಣಿಕ ವರ್ಷಗಳಲ್ಲಿ ಸಹಕಾರ ಕ್ಷೇತ್ರ ಕೂಡ ಪಠ್ಯದಲ್ಲಿ ಸೇರುವ ನಿರೀಕ್ಷೆ ಇದೆ ಎಂದರು.



ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವಿಜಯ ಕರ್ನಾಟಕ ಪತ್ರಿಕೆಯ ಸಂಪಾದಕ ಹರಿಪ್ರಕಾಶ್ ಕೋಣೆಮನೆ ಮಾತನಾಡಿ ಭಾರತದ ವ್ಯವಸ್ಥೆಯೇ ಸಹಕಾರ ತತ್ವದ ಮೇಲೆ ನಿಂತಿದೆ. ಸಣ್ಣ ಸಣ್ಣ ವ್ಯವಸ್ಥೆಯ ಮೂಲಕ ಸರ್ವರ ಅಭಿವೃದ್ಧಿಯಾಗಬೇಕು ಎನ್ನುವುದು ಸಹಕಾರ ವ್ಯವಸ್ಥೆಯ ಮೂಲ ಆಶಯವಾಗಿದೆ. ಪ್ರತಿ ರಾಜ್ಯಕ್ಕೆ ಪ್ರತ್ಯೇಕ ಬಜೆಟ್ ಆಗಬೇಕು. ಇದರಿಂದ ನಿಜವಾದ ಅಭಿವೃದ್ಧಿ ಸಾಧ್ಯ. ಎಂದರು. ಕಾರ್ಯಕ್ರಮದಲ್ಲಿ ಶಾಸಕ ರವಿ ಸುಬ್ರಮಣ್ಯ, ಮಾಜಿ ಮೇಯರ್ ಬಿ.ಎಸ್. ಸತ್ಯನಾರಾಯಣ, ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಳದ ಮುಖ್ಯಕಾರ್ಯನಿರ್ವಹಣಾಧಿಕಾರಿ ಪುಂಡಲೀಕ ಎನ್. ಕೇರೂರೆ ಮತ್ತಿತರರು ಉಪಸ್ಥಿತರಿದ್ದರು.



ದಿ ಮಲ್ಲೇಶ್ವರಂ ಕೋ-ಆಪರೇಟಿವ್ ಬ್ಯಾಂಕ್ : ಬ್ಯಾಂಕಿನ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

ಬೆಂಗಳೂರು : ಕಳೆದ 11 ವರ್ಷಗಳಿಂದ ನಮ್ಮ ಬ್ಯಾಂಕು ಸದಸ್ಯರ ಮಕ್ಕಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯವನ್ನು ಮಾಡಿಕೊಂಡು ಬಂದಿರುತ್ತದೆ. ಅದರಂತೆ ದಿನಾಂಕ : 14.11.2021ರ ಭಾನುವಾರ “ಸಹಕಾರಿ ಸಪ್ತಾಹ”ದ ಪ್ರಾರಂಭದ ದಿನ ಮತ್ತು ಮಕ್ಕಳ ದಿನಾಚರಣೆಯ ದಿನ 2019-20ನೇ ಸಾಲಿನಲ್ಲಿ ಶೇ.75ಕ್ಕೂ ಹೆಚ್ಚು ಅಂಕಗಳನ್ನು ಗಳಿಸಿರುವ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಮಲ್ಲೇಶ್ವರದಲ್ಲಿರುವ ಉಭಯ ವೇದಾಂತ ಪ್ರವರ್ತನ ಸಭಾದಲ್ಲಿ ನಡೆದ ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯರಾದ ಡಾ|| ರವಿಕುಮಾರ್ ರವರು ಭಾಗವಹಿಸಿದ್ದರು.



2019-20ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ. ಯಲ್ಲಿ 75%ಕ್ಕಿಂತ ಹೆಚ್ಚು ಅಂಕಗಳಿಸಿದ 78 ಮಕ್ಕಳಿಗೆ ಸ್ಮರಣ ಫಲಕ ಹಾಗೂ ಪ್ರೋತ್ಸಾಹ ಧನವನ್ನು ನೀಡಿ ಗೌರವಿಸಲಾಯಿತು. ಸಭೆಯಲ್ಲಿ ಪೋಷಕರು, ಆಡಳಿತ ಮಂಡಳಿಯ ನಿರ್ದೇಶಕರು ಹಾಗೂ ಸಿಬ್ಬಂದಿ ಮಂಡಳಿಯವರು ಸಕ್ರಿಯವಾಗಿ ಪಾಲ್ಗೊಂಡಿದ್ದರು.

» ನಿಮ್ಮ ಪ್ರಶ್ನೆ - ನಮ್ಮ ಉತ್ತರ

ಸಹಕಾರಿ ಧುಲೀಣ ಶ್ರೀ ಬಿ.ಎಲ್. ಲಕ್ಷ್ಮೀಗೌಡ ನಿಧನ

ಬೆಂಗಳೂರು : ಹಿರಿಯ ಸಹಕಾರಿಗಳು, ಕರ್ನಾಟಕ ರಾಜ್ಯ ಪತ್ತಿನ ಸಹಕಾರ ಸಂಘಗಳ ಮಹಾಮಂಡಳದ ಸಂಸ್ಥಾಪಕರು ಹಾಗೂ “ಸಹಕಾರ ರತ್ನ” ಪುರಸ್ಕೃತರಾದ ಶ್ರೀ ಬಿ.ಎಲ್. ಲಕ್ಷ್ಮೀಗೌಡ ರವರು ದಿನಾಂಕ:29.11.2021ರಂದು ನಿಧನರಾದರು. ಇವರ ನಿಧನಕ್ಕೆ ಶಾಸಕರು ಹಾಗೂ ಮಹಾಮಂಡಳದ ಅಧ್ಯಕ್ಷರಾದ ಎಚ್.ಕೆ. ಪಾಟೀಲ, ಉಪಾಧ್ಯಕ್ಷರಾದ ಬಿ.ಎಸ್. ಪರಮಶಿವಯ್ಯ ಹಾಗೂ ಆಡಳಿತ ಮಂಡಳಿ ಸದಸ್ಯರು, ಮುಖ್ಯಕಾರ್ಯನಿರ್ವಹಣಾಧಿಕಾರಿ ಪುಂಡಲೀಕ ಎನ್. ಕೇರೂರ ಮತ್ತು ಸಿಬ್ಬಂದಿ ವರ್ಗದವರು ಸಂತಾಪ ವ್ಯಕ್ತಪಡಿಸಿ, ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.



ದಿ ಸವಣೂರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ : 73ನೇ ವಾರ್ಷಿಕ ಮಹಾಸಭೆ

ಸವಣೂರ : ದಿ ಸವಣೂರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಲಿ., ಇದರ 73ನೇ ವಾರ್ಷಿಕ ಮಹಾಸಭೆಯು ದಿನಾಂಕ : 21.11.2021ರಂದು ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಸಿ.ಜಿ. ನಾರಾಯಣಪೂರ ರವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ಜರುಗಿತು. ಈ ಸಂದರ್ಭದಲ್ಲಿ ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಳದ ನಿರ್ದೇಶಕರಾದ ಶ್ರೀ ಆರ್. ಎಸ್. ಹಾವಣಗಿ ರವರು ಹಾಗೂ ಬ್ಯಾಂಕಿನ ಎಲ್ಲಾ ಆಡಳಿತ ಮಂಡಳಿ ಸದಸ್ಯರು ಹಾಗೂ ಗಣನೀಯ ಸಂಖ್ಯೆಯಲ್ಲಿ ಸದಸ್ಯರು ಉಪಸ್ಥಿತರಿದ್ದರು.



ನಿಮ್ಮ ಪ್ರಶ್ನೆ ನಮ್ಮ ಉತ್ತರ



» ಸುಧಾಕರ್ ಭಟ್, ಬ್ಯಾಂಕಿಂಗ್ ಸಲಹೆಗಾರರು.

01. ಕೆನರಾ ಬ್ಯಾಂಕು ರೂ.1500 ಕೋಟಿ ಮೊತ್ತದ ನಿರಂತರ (Perpetual) ಟೈರ್-1 ಬಾಂಡುಗಳನ್ನು ಸಂಗ್ರಹಿಸುತ್ತಿದೆ. ಇದಕ್ಕೆ AA+ ರೇಟಿಂಗ್ ಇದ್ದು ಶೇ.8ರಷ್ಟು ಬಡ್ಡಿ ದೊರಕಲಿದೆ. ಕೆನರಾ ಬ್ಯಾಂಕು ಸಾರ್ವಜನಿಕ ಬ್ಯಾಂಕ್ ಆಗಿದ್ದು ಒಳ್ಳೆಯ ಬಡ್ಡಿ ನೀಡುತ್ತಿರುವುದರಿಂದ ಈ ಬಾಂಡುಗಳಲ್ಲಿ ಹೂಡಿಕೆ ಮಾಡುವಂತೆ ಕೋರಿಕೆ ಬರುತ್ತಿದೆ. ಪಟ್ಟಣ ಸಹಕಾರ ಬ್ಯಾಂಕುಗಳು ಈ ಬಾಂಡುಗಳಲ್ಲಿ ಹೂಡಿಕೆ ಮಾಡಬಹುದೇ?

- ಕರ್ನಾಟಕ ಮಹಿಳಾ ಸಹಕಾರ ಬ್ಯಾಂಕ್ ಲಿ., ಚಿಕ್ಕಮಗಳೂರು.

ಉತ್ತರ : ಹೆಸರೇ ಹೇಳುವಂತೆ ಕೆನರಾ ಬ್ಯಾಂಕಿನ ಟೈರ್-1 ಬಾಂಡು ನಿರಂತರ / ಶಾಶ್ವತವಾಗಿರುತ್ತದೆ. ಐದು ವರ್ಷಗಳ ನಂತರ ಕೆನರಾ ಬ್ಯಾಂಕು ಈ ಬಾಂಡುಗಳನ್ನು ಮರುಪಾವತಿಸಲು ನಿರ್ಧರಿಸಬಹುದೇ ಎಂಬ ಹೂಡಿಕೆದಾರರು ಹಣವನ್ನು ಹಿಂದಕ್ಕೆ ಕೇಳುವಂತಿಲ್ಲ. ಈ ತರಹದ ನಿರಂತರ ಬಾಂಡುಗಳಲ್ಲಿ ಪಟ್ಟಣ ಸಹಕಾರ ಬ್ಯಾಂಕುಗಳು ಹೂಡಿಕೆ ಮಾಡುವುದನ್ನು ಭಾರತೀಯ ರಿಜರ್ವ್ ಬ್ಯಾಂಕ್ ಸ್ಪಷ್ಟವಾಗಿ ನಿಷೇಧಿಸಿದೆ. ಆದ್ದರಿಂದ, ನಿಮ್ಮ ಬ್ಯಾಂಕು ಕೆನರಾ ಬ್ಯಾಂಕಿನ ನಿರಂತರ ಟೈರ್-1 ಬಾಂಡುಗಳಲ್ಲಿ ಹೂಡಿಕೆ ಮಾಡುವಂತಿಲ್ಲ.

02. ಇತ್ತೀಚೆಗೆ ರಿಜರ್ವ್ ಬ್ಯಾಂಕು ಗ್ರಾಹಕರ ದೂರುಗಳನ್ನು ಪರಿಹರಿಸಲು ಏಕೀಕೃತ ಒಂಬುಡ್ಸ್‌ಮನ್ ಯೋಜನೆ ಜಾರಿಗೆ ತಂದಿದೆ. ಈ ಹಿನ್ನೆಲೆಯಲ್ಲಿ ನಮ್ಮ ಬ್ಯಾಂಕು ಪ್ರಧಾನ ನೋಡಲ್ ಅಧಿಕಾರಿಯನ್ನು ನೇಮಿಸುವ ಬಗ್ಗೆ ಸ್ಪಷ್ಟೀಕರಣ ನೀಡಿ. ಒಂದು ವೇಳೆ ಗ್ರಾಹಕ ನೇರವಾಗಿ ಒಂಬುಡ್ಸ್‌ಮನ್‌ಗೆ ದೂರು ಸಲ್ಲಿಸಿದರೆ ನಮ್ಮ ಬ್ಯಾಂಕು ಕೈಗೊಳ್ಳಬೇಕಾದ ಕ್ರಮಗಳೇನು?

- ಶ್ರೀ ಗೋಕರ್ಣನಾಥ ಕೋ-ಆಪರೇಟಿವ್ ಬ್ಯಾಂಕ್ ಲಿ., ಮಂಗಳೂರು.

ಉತ್ತರ : ಒಂಬುಡ್ಸ್‌ಮನ್ ಯೋಜನೆಯ ಭಾಗವಾಗಿ ಬ್ಯಾಂಕು ಪ್ರಧಾನ ನೋಡಲ್ ಅಧಿಕಾರಿಯನ್ನು ನೇಮಿಸಬೇಕಾಗಿಲ್ಲ. ಬ್ಯಾಂಕು ಸಾರ್ವಜನಿಕರ ತಿಳುವಳಿಕೆಗಾಗಿ ಯೋಜನೆಯ ಪ್ರಮುಖ ಲಕ್ಷಣಗಳನ್ನು ಮತ್ತು ದೂರು ಸಲ್ಲಿಸುವ ವಿಧಾನವನ್ನು ತನ್ನ ವೆಬ್‌ಸೈಟ್ / ಸೂಚನಾ ಫಲಕದಲ್ಲಿ ಪ್ರದರ್ಶಿಸಬೇಕು. ಗ್ರಾಹಕರಿಂದ (ಸಾರ್ವಜನಿಕರಿಂದ) ದೂರು ಸ್ವೀಕರಿಸಿದ 30 ದಿನಗಳಲ್ಲಿ ದೂರುದಾರರಿಗೆ ಉತ್ತರ ನೀಡಬೇಕು. ಇದಲ್ಲದೆ, ಒಂಬುಡ್ಸ್‌ಮನ್ ಕೋರಿದ ಯಾವುದೇ ಸ್ಪಷ್ಟೀಕರಣಗಳನ್ನು ಒದಗಿಸಬೇಕು. ಈ ಯೋಜನೆಯಡಿಯಲ್ಲಿ ಒಂಬುಡ್ಸ್‌ಮನ್‌ಗೆ ದೂರು ಸಲ್ಲಿಸುವ ಮೊದಲು ದೂರುದಾರರು ಬ್ಯಾಂಕಿಗೆ ಲಿಖಿತ ದೂರುಗಳನ್ನು ನೀಡಬೇಕು. ದೂರು ನೀಡಿದ 30 ದಿನಗಳೊಳಗೆ ಉತ್ತರ ಬರದಿದ್ದರೆ ಅಥವಾ ದೊರೆತ ಉತ್ತರ ಸಮಾಧಾನಕರವಾಗಿದ್ದಿದ್ದಲ್ಲಿ ಮಾತ್ರ ಗ್ರಾಹಕ ಒಂಬುಡ್ಸ್‌ಮನ್‌ಗೆ ದೂರುಸಲ್ಲಿಸಬಹುದು. ನೇರವಾಗಿ ಒಂಬುಡ್ಸ್‌ಮನ್‌ಗೆ ದೂರು ಸಲ್ಲಿಸಿದಲ್ಲಿ ಅದು ತಿರಸ್ಕರಿಸಲ್ಪಡುತ್ತದೆ. ಆದ್ದರಿಂದ, ಗ್ರಾಹಕ ನೇರವಾಗಿ ಒಂಬುಡ್ಸ್‌ಮನ್‌ಗೆ ದೂರು ನೀಡುವ ಬಗ್ಗೆ ಬ್ಯಾಂಕು ಚಿಂತೆ ಮಾಡುವ ಅವಶ್ಯಕತೆಯಿಲ್ಲ.



ಒನ್‌ಲೈನ್ ನ್ಯೂಸ್

ಈ ಪುಟದಲ್ಲಿನ ಸುದ್ದಿಗಳನ್ನು ಓದಿದ್ದೀರಾ...?

ಕುತೂಹಲಕಾರಿಯಾದ ಸುದ್ದಿಗಳು ನಿಮ್ಮ ಕಣ್ಣು ತಪ್ಪಿದ್ದರೆ, ಇಲ್ಲಿವೆ ಓದಿ.

- ಕೋವಿಡ್-19 ಹರಡದಂತೆ ನಿಯಂತ್ರಣ ಹಾಗೂ ಮರಣ ಪ್ರಮಾಣ ತಡೆಗೆ ಸೋಂಕು ಪತ್ತೆ ಪರೀಕ್ಷೆ, ಚಿಕಿತ್ಸೆ ಮತ್ತು ಲಸಿಕೆ ಅಡಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಕರ್ನಾಟಕ, ಕೇರಳ, ತಮಿಳುನಾಡು, ಒಡಿಸಾ, ಮಿಜೋರಾಂ ಮತ್ತು ಜಮ್ಮು-ಕಾಶ್ಮೀರಕ್ಕೆ ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
- ಟ್ವಿಟರ್ ನೂತನ ಸಿಇಒ ಆಗಿ ಅಧಿಕಾರ ವಹಿಸಿಕೊಂಡಿರುವ ಪರಾಗ್ ಅಗರ್ವಾಲ್ ಅವರು ಕಾರ್ಯಕಾರಿ ಮಂಡಳಿಯ ಪುನಾರಚನೆಗೆ ಕೈ ಹಾಕಿದ್ದು, ಇದರ ಭಾಗವಾಗಿ ಕಂಪನಿಯ ಕೆಲ ಮುಖ್ಯಸ್ಥರು ರಾಜೀನಾಮೆ ನೀಡಿದ್ದಾರೆ.
- ತರಕಾರಿ ದರ ಕಳೆದ ಒಂದೂವರೆ ತಿಂಗಳಿಂದ ಏರುಗತಿಯಲ್ಲೇ ಸಾಗುತ್ತಿದ್ದು, ಈ ವಾರ ಟೋಮೇಟೋ, ಬೀನ್ಸ್ ಸೇರಿದಂತೆ ಎಲ್ಲಾ ತರಕಾರಿಗಳ ದರದಲ್ಲಿ ಮತ್ತಷ್ಟು ಏರಿಕೆಯಾಗಿದೆ.
- ಕಿವೀಸ್ ಬೌಲರ್ ಎಜಾಜ್ ಪಟೇಲ್ ಅವರು ಭಾರತದ ವಿರುದ್ಧ

- ಮೊದಲ ಇನ್ನಿಂಗ್ಸ್‌ನಲ್ಲಿ ಎಲ್ಲ 10 ವಿಕೆಟ್‌ಗಳನ್ನು ಪಡೆಯುವ ಮೂಲಕ ಐತಿಹಾಸಿಕ ದಾಖಲೆ ನಿರ್ಮಿಸಿದ್ದಾರೆ.
- ದೇಶದಲ್ಲಿ ಕೋವಿಡ್-19 ಲಸಿಕೆ ಅಭಿಯಾನ ಪ್ರಾರಂಭವಾದ 10 ತಿಂಗಳ ನಂತರ, ಮಹಾರಾಷ್ಟ್ರದ ಹಂಗಾಮಿ ಮುಖ್ಯ ಕಾರ್ಯದರ್ಶಿ ದೇಬಶಿ ಚಕ್ರವರ್ತಿ ಅವರು ಲಸಿಕೆಯ ಮೊದಲ ಡೋಸ್ ತೆಗೆದುಕೊಂಡಿದ್ದಾರೆ.
- ಆರೋಗ್ಯ ವಿಷಯದಲ್ಲಿ ತುರ್ತು ಪರಿಸ್ಥಿತಿ ಎದುರಿಸುತ್ತಿರುವವರಿಗೆ ಸಿಪಿಆರ್ ವಿಧಾನದ ಮೂಲಕ ಪ್ರಥಮ ಚಿಕಿತ್ಸೆ ನೀಡಿ ತಿರುಚ್ಚಿಯ ದಾದಿಯೊಬ್ಬರು 20 ವರ್ಷದ ಯುವಕನ ಜೀವ ಉಳಿಸಿದ್ದಾರೆ.
- ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಕೈರಂಗಳ ಗ್ರಾಮದ ಬಾಳೆಮಣಿ ಗ್ರಾಮಪಂಚಾಯತ್ ವಲಯದ ಪುಣ್ಯಕೋಟಿ ನಗರದಲ್ಲಿ ಶಾರದಾ ಗಣಪತಿ ವಿದ್ಯಾಕೇಂದ್ರದಲ್ಲಿ 11 ಅವಳಿ-ಜವಳಿ ಮಕ್ಕಳು ಓದುತ್ತಿದ್ದಾರೆ.

ಹಿ ದು ಗ ರ ಅ ನಿ ಸಿ ಕೆ . . .



ಜನರು ಎಚ್ಚರಿಕೆ ವಹಿಸಬೇಕಿದೆ : ದೇಶದಲ್ಲಿ ಸಹಕಾರಿ ಸಂಘಗಳು ತಮ್ಮ ಹೆಸರಿನಲ್ಲಿ ಬ್ಯಾಂಕ್ ಎಂಬ ಪದವನ್ನು ಬಳಸದಂತೆ ರಿಸರ್ವ್ ಬ್ಯಾಂಕ್ ಎಚ್ಚರಿಕೆ ನೀಡಿರುವುದು ಸರಿಯಾಗಿದೆ. ಇದರಿಂದ ಸಾರ್ವಜನಿಕರು ಮೋಸ ಹೋಗುವುದು, ನಷ್ಟಕ್ಕೆ ಈಡಾಗುವುದು ತಪ್ಪುತ್ತದೆ. ಜನರೂ ಕೂಡ ಯಾವುದಾದರೂ ಸಹಕಾರಿ ಸಂಘ ಎಂದು ಹೇಳಿಕೊಂಡರೆ ಅಂತಹ ಬಗ್ಗೆ ಎಚ್ಚರಿಕೆ ವಹಿಸಬೇಕಿದೆ. ಅಂತಹ ಸಹಕಾರಿಗಳೊಂದಿಗೆ ವ್ಯವಹರಿಸುವ ಮೊದಲು ಆರ್‌ಬಿಐ ನೀಡಿದ ಬ್ಯಾಂಕಿಂಗ್ ಪರವಾನಗಿಯನ್ನು ಗಮನಿಸಬೇಕಿದೆ.

► ನಾರಾಯಣಾಚಾರ್ ಎಂ., ತುಮಕೂರು

ಲೇಖನ ಉಪಯುಕ್ತವಾಗಿತ್ತು : ಎಲ್ಲೆಡೆ ಸಾರ್ವಜನಿಕರಿಂದ ಅಪಾರ ಮೊತ್ತದ ಠೇವಣಿ ಪಡೆದು ವಂಚನೆ ಮಾಡಿ ಕಣ್ಮರೆಯಾಗುತ್ತಿರುವ ಸಂಸ್ಥೆಗಳ ಸಂಖ್ಯೆ ಹೆಚ್ಚುತ್ತಿರುವುದನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಕುರಿತು ಕೇಂದ್ರ ಸರ್ಕಾರ ಅನಿಯಂತ್ರಿತ ಠೇವಣಿ ಯೋಜನೆಗಳ ನಿಷೇಧ ಕಾಯ್ದೆ 2019 ಜಾರಿಗೆ ತಂದಿದೆ. ಇದರ ಬಗ್ಗೆ ಕಳೆದ ಸಂಚಿಕೆಯ ಸುಧಾಕರ ಭಟ್ ಅವರ ವಿವರಣಾತ್ಮಕ ಲೇಖನ ಉಪಯುಕ್ತವಾಗಿತ್ತು.

► ವಿನಾಯಕ ಭಂಡಾರಿ, ಶಿವಮೊಗ್ಗ

ಸಂಪಾದಕರು :

ಪುಂಡಲಿಕ ಎನ್. ಕೇರೂರೆ,
ಮುಖ್ಯ ಕಾರ್ಯನಿರ್ವಹಣಾಧಿಕಾರಿ,
ಕರ್ನಾಟಕ ರಾಜ್ಯ ಪಟ್ಟಣ ಸಹಕಾರ
ಬ್ಯಾಂಕುಗಳ ಮಹಾಮಂಡಳ ನಿ.,
ಬೆಂಗಳೂರು.

ಇವರಿಗೆ,

Edited, Published and printed by Pundalik N. Kerure, C.E.O. on behalf of the
Karnataka State Co-operative Urban Banks Federation Ltd., Bangalore - 560027.
Published at : # 132, K.H. Road, Bangalore - 560027.
Printed at : Navarathna Printers, # 35, 3rd Cross, Sudhamanagar, Bangalore - 560027.